

ಪಶ್ಚಾಪೋಷಕ ಅಧ್ಯಯನ

ಪೋಷಕ ಪಾಠ - ೧೧

ವಿಜ್ಞಾನ ಮತ್ತು ಸಮಾಜ

- ಎಚ್. ನರಸಿಂಹಯ್ಯ

‘ವಿಜ್ಞಾನದ ಯಾವುದೇ’ ವಿಭಾಗ ಸಮಾಜದ ಒಳಿತಿಗಾಗಿ ನೆರವಾಗಬಲ್ಲದು. ವಿಶೇಷವಾಗಿ ರಸಾಯನಶಾಸ್ತ್ರ ಜೀವನದ ಅನೇಕ ಕ್ಷೇತ್ರಗಳಲ್ಲಿ ಬಳಕೆಯಾಗಿರುವುದು ಕಂಡುಬರುತ್ತದೆ. ರಾಸಾಯನಿಕ ಶ್ರೀಯೆಗಳಲ್ಲದ ಕಾರ್ಯಗಳೇ ಅಪರೂಪ. ವಿಜ್ಞಾನದ ಈ ವಿಭಾಗದಲ್ಲಿ ಆಳವಾದ ಸಂಶೋಧನೆಗಳು ನಡೆದು ಮನುಕುಲದ ಪ್ರಗತಿಗೆ(ವಿಳಿಗೆ) ಕಾರಣೇಭೂತವಾಗಬೇಕಾಗಿದೆ.

ವಿಜ್ಞಾನಿಗಳು ತಮ್ಮ ಅಮೂಲ್ಯವಾದ ಜ್ಞಾನವನ್ನು ಸಾಮಾನ್ಯ ಜನರ ಮನೋಭಾವಗಳನ್ನು ತಿದ್ದುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಸಮಾಜದ ಸುಧಾರಣೆಗೆ ನೆರವಾಗಬೇಕು. ವಿಜ್ಞಾನಿಯ ವರ್ತನೆ, ಮನೋಭಾವ ಅವನು ದಂತಗೋಪುರದಲ್ಲಿರುವ ಅಪೂರ್ವಬುದ್ಧಿಶಾಲೆ ಎಂಬ ಭಾವನೆ ಜನರಲ್ಲಿ ಮೂಡುವಂತಿರಬಾರದು. ಸಮಾಜದ ದುಡಿಮೆಯಲ್ಲಿ ಶಿಕ್ಷಣವನ್ನು ಪಡೆದಿರುವ ವಿಜ್ಞಾನಿ, ಸಾಮಾನ್ಯ ಜನರ ಯೋಜನಾಶಕ್ತಿಯನ್ನು ಬೆಳೆಸುವಲ್ಲಿ ಶ್ರಮಿಸುವುದು ಆತನ ಕರ್ತವ್ಯವೇ ಹೊರತು ಉಪಕಾರವೇನೂ ಅಲ್ಲ. ವಿಶೇಷ ಸಂದರ್ಭಗಳಲ್ಲಿ ಜನಪ್ರಿಯ ಉಪನ್ಯಾಸಗಳನ್ನೂ, ವಿಜ್ಞಾನ ಪ್ರದರ್ಶನಗಳನ್ನೂ ಏರ್ಪಡಿಸಿದರೆ ವಿಜ್ಞಾನ ವಿಷಯದಲ್ಲಿ ಆಸಕ್ತರಾಗಿರುವ ಒಮ್ಮೆ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಹಾಯವಾಗುತ್ತದೆ.

ನಮ್ಮ ದೇಶದಲ್ಲಿ ವಿಜ್ಞಾನಿಗಳು ಹಲವಾರು ಸಂದರ್ಭಗಳಲ್ಲಿ ಪರಸ್ಪರ ವೈರುದ್ದುದ ಮನೋಭಾವವನ್ನು ವ್ಯಕ್ತಪಡಿಸುತ್ತಿರುವುದು ದುರದೃಷ್ಟಕರ. ಅವರು ಪ್ರಯೋಗಶಾಲೆಗಳಲ್ಲಿ ತಮ್ಮ ಹೆಚ್ಚಿನ ವಿಚಾರಶಕ್ತಿಯನ್ನೂ ವೈಜ್ಞಾನಿಕ ಮನೋಭಾವವನ್ನೂ ಪ್ರದರ್ಶಿಸುತ್ತಾರೆ. ಆದರೆ ಅದು ನಿಜ ಜೀವನದಲ್ಲಿ ಅವರ ಯೋಜನಾಶಕ್ತಿ ‘ರಜೆ’ ತೆಗೆದುಕೊಂಡಿದೆಯೋ ಎಂಬಂತೆ ಅವೈಜ್ಞಾನಿಕವಾಗಿ ವರ್ತಿಸುತ್ತಾರೆ. ಒಂದೇ ಮನಸ್ಸು ಒಮ್ಮೆ ಶಾಸ್ತ್ರಕವಾಗಿ ಚಿಂತಿಸಿದರೆ ಮತ್ತೊಮ್ಮೆ ಅಶಾಸ್ತ್ರಕವಾಗಿ ಯೋಚಿಸುತ್ತದೆ. ಯೋಜನೆಯಲ್ಲಿ ಏಕಸೂತ್ರತೆ ಕಂಡುಬರುವುದಿಲ್ಲ.

ಅಧ್ಯಾಪಕ ತರಗತಿಯಲ್ಲಿ ಡಾರ್ಫಿನ್ಸನ್ ಸಿದ್ಧಾಂತವನ್ನು ವೈಜ್ಞಾನಿಕವಾಗಿ ಬೋಧಿಸುತ್ತಾನೆ. ಆದರೆ ಅದೇ ವೈಕ್ಯಾತ್ಮಕ ಚರ್ಚನಲ್ಲಿ ಅಥವಾ ದೇವಸ್ಥಾನದಲ್ಲಿ ಯಾವುದೇ ಸಂಕೋಚವಿಲ್ಲದೆ ವಿಜ್ಞಾನಕ್ಕೆ ಅಸಂಗತವಾದ ವಿಕಾಸವಾದವನ್ನು ನಂಬಿಕೆಯ ಮೂಲಕ ಬೋಧಿಸುತ್ತಾನೆ. ಮನುಷ್ಯ ಯಶಸ್ವಿಯಾಗಿ ಚಂದ್ರನನ್ನು ತಲುಪಿ ಬಂದಿದ್ದಾನಾದರೂ ಪ್ರಕೃತಿಯಲ್ಲಿ ಸಹಜವಾಗಿ ಘಟಿಸುವ ಗ್ರಹಣದ ಬಗ್ಗೆ ತರಗತಿಯಲ್ಲಿ ಒಂದು ವಿಧದ ಬೋಧನೆಯನ್ನು ಮಾಡಿದರೆ, ಮನೆಯಲ್ಲಿ ಮತ್ತೊಂದು ವಿಧದ ಆಚರಣೆಯನ್ನು ಅನುಸರಿಸುತ್ತಾನೆ. ಒಮ್ಮೆ ವಿಜ್ಞಾನಿಗಳು ಪಾಠ ಹೇಳುತ್ತಾ ಹಸ್ತಸಾಮುದ್ರಿಕೆಯನ್ನು ನಂಬುವುದೂ ಉಂಟು.

ವಿಜ್ಞಾನಿಯೊಬ್ಬನ ವಸ್ತುಸ್ಥಿರತೆಯ ವಿಶ್ಲೇಷಣೆಯ ಸಮಾಜದ ಕೆಲವರಿಗೆ ಮಾತ್ರ ಅನ್ವಯಿಸುವುದಿಲ್ಲವೆಂದರೆ ಅದು ಶತಮಾನವಿರುತ್ತದೆ. ಕೈಗಡಿಯಾರವೋಂದು ಶೂನ್ಯದಲ್ಲಿ ಸೃಷ್ಟಿಯಾಗುತ್ತದೆ ಎನ್ನುವುದು ಮೂರ್ಚಣಿತನದ ಪರಮಾವಧಿಯಲ್ಲವೇ? ಅಶೀಕ್ಷಿತನೊಬ್ಬ ಹೀಗೆ ಹೇಳಿದರೆ ಅವನನ್ನು ಕ್ಷಮಿಸಬಹುದು. ಆದರೆ ವಿದ್ಯಾವಂತರೂ ಸಹ ಈ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ಶೋಚನೀಯ. ಇದು ನಿಜವಾದರೆ, ಜಗತ್ತಿನ ವಿಜ್ಞಾನಕ್ಕೇತ್ತರುದಲ್ಲಿ ನಡೆದಿರುವ ಎಲ್ಲ ಶೋಧನೆಗಳೂ ಅರ್ಥರಹಿತವಾಗುತ್ತದೆ.

ನಮ್ಮ ದೇಶದಲ್ಲಿ ಮೂರ್ಚಣಿತನದ ತುಂಬಿ ತುಳುಕುತ್ತಿದೆ. ಈ ಮೂರ್ಚಣಿತನಿಂಬಿಕೆಗಳನ್ನು ಪ್ರತಿಪಾದಿಸುವ ವಿದ್ಯಾವಂತನು ಮೂರ್ಚಣಿತನಿಂಬಿಕೆಯನ್ನು ಹೊಂದಿರುವ ಅವಿದ್ಯಾವಂತನಿಗಿಂತಲೂ ಹೆಚ್ಚು ಅಪಾಯಕಾರಿ. ಈ ಗುಂಪಿನಲ್ಲಿ ಪ್ರಸಿದ್ಧ ಶಿಕ್ಷಣವೇತ್ತರೂ ಇದ್ದಾರೆ ಎನ್ನುವುದು ಖಂಡನಾಹಾ. ಮೂರ್ಚಣಿತನಿಂಬಿಕೆಗಳ ಬಗ್ಗೆ ತಳೆಯುವ ಉದಾಸೀನಭಾವ ಮತ್ತು ನಿಷ್ಕಿರ್ಯತೆ ಸಮಾಜಕ್ಕೆ ತುಂಬಾ ಹಾನಿಯನ್ನಂಟುಮಾಡುತ್ತದೆ. ಈ ರೀತಿಯ ತಟಸ್ಥ ಮನೋಭಾವ, ಅರ್ಥಹೀನ ಹಾಗೂ ಅವೇಜ್ಞಾನಿಕ ವಿಚಾರಗಳಿಗೆ ಪರೋಕ್ಷವಾಗಿ ಸಮರ್ಥನ ಕೊಟ್ಟಂತೆ ಆಗುತ್ತದೆ. ಅಲ್ಲದೆ ಹೊನ ಸಮೃತಿಯ ಲಕ್ಷಣ ಆಗಿಬಿಡುವುದು.

ಪ್ರಚಲಿತ ವೈಜ್ಞಾನಿಕ ನಿಯಮಗಳನ್ನು ಮೀರುವ ಪವಾಡಗಳ ಬಗ್ಗೆ ವಿಜ್ಞಾನಿಗಳು ಪ್ರಬುಲವಾಗಿ ವಿರೋಧಿಸಿ ಅಂತ ಪವಾಡಗಳ ಕೆಡುಕನ್ನೂ ತಪ್ಪಿಸಬೇಕು. ಪ್ರತಿಯೊಂದು ಮೂರ್ಚಣಿತನಿಂಬಿಕೆಯೂ ಪರಿಶೀಲನೆಯ ಮೂಲಕ ನಿರಾಕರಣವಾಗಬೇಕು. ಭಯ ಮತ್ತು ಅಜ್ಞಾನಗಳಿಂದ ರೂಪಿತವಾಗಿರುವ ಮೂರ್ಚಣಿತನಿಂಬಿಕೆಗಳು ಆತ್ಮವಿಶ್ವಾಸವನ್ನು ಸ್ವತಂತ್ರ ಆಲೋಚನೆಗಳನ್ನು ಮೊಟಕುಗೊಳಿಸುತ್ತವೆ. ಮಾಟಮಂತ್ರದಂತಹ ಪ್ರಗತಿ ವಿರೋಧಿ ಚಟುವಟಿಕೆಗಳು ನಮ್ಮ ಸಮಾಜಕ್ಕೆ ಹೆಚ್ಚಿನ ಆಫಾತವನ್ನು ಉಂಟುಮಾಡಿದೆ.

ಪವಾಡ, ಮೂರ್ಚಣಿತನಿಂಬಿಕೆ, ಮಾಟಮಂತ್ರ ಮುಂತಾದುವುಗಳ ಬಗ್ಗೆ ವಿಜ್ಞಾನದ ಸಭೆ, ಸಮೃಜನಗಳಲ್ಲಿ ಚರ್ಚಿಸಬೇಕು. ಸಮಾಜದ ಮೇಲೆ ಪ್ರಫಾವ ಜೀರ್ಣತ್ವರುವ ಸಮಸ್ಯೆಗಳಿಂದ ವಿಜ್ಞಾನಿಗಳು ವಿಮುಖರಾಗಿರುವುದು ಸಾಧ್ಯವಿಲ್ಲ. ವಿಜ್ಞಾನ ತನ್ನ ಶೋಧನೆಯ ಪರಿಧಿಯನ್ನು ವಿಸ್ತರಿಸಿಕೊಳ್ಳಬೇಕು. ಸಂಶೋಧನೆ ನಾಲ್ಕು ಗೋಡೆಗಳ ಮಧ್ಯಕ್ಕೆ ಸೀಮಿತವಾಗಿರದೆ ಜನರ ನಿತ್ಯಜೀವನದ ಸಮಸ್ಯೆಗಳೂ ಆತನ ಸಂಶೋಧನಾ ಕ್ಷೇತ್ರವಾಗಬೇಕು. ಹಲವಾರು ಅತಾರ್ಥಕವಾದ ನಡಾವಳಿಗಳಿಂದ ಸಮಾಜ ಅನ್ಯಾಯಕ್ಕೆ ಒಳಪಟ್ಟಿದ್ದು ಉಸಿರುಕಟ್ಟಿದ್ದ ವಾತಾವರಣವಿದೆ. ಅದನ್ನು ಶುದ್ಧಗೊಳಿಸುವಲ್ಲಿ ವಿಜ್ಞಾನಿಗಳು ಇನ್ನೂ ಪ್ರಯತ್ನಿಸಬೇಕೆಂದು ಇರುವುದು ಸರಿಯಲ್ಲ.

ವಿಜ್ಞಾನದ ಘಲಿತಗಳ ಬಗ್ಗೆ ಹೆಚ್ಚಿನ ಆದ್ಯತೆ ಕೊಡುವುದು ವಿಜ್ಞಾನಿಗಳಲ್ಲಿ ಹಾಗೂ ಸಮಾಜದಲ್ಲಿ ವಿಶೇಷವಾಗಿ ಕಂಡುಬರುತ್ತದೆ. ಆದರೆ ನನ್ನ ಅಭಿಪ್ರಾಯದಲ್ಲಿ ವಿಜ್ಞಾನದ ಮೂಲ ಉದ್ದೇಶಗಳೂ ಸಹ ಅಷ್ಟೇ ಮುಖ್ಯವೆಂದು ಪರಿಗಳಿಸಬೇಕಾದುದು ಅನಿವಾರ್ಯ. ವಿಜ್ಞಾನದ ನೇತೆ ಅಪರಿಮಿತ ವಿಷಯಸಂಗ್ರಹ ಮತ್ತು ಅಂಶಗಳಿಗೆ ಸೀಮಿತವಾಗಿರದೆ, ವೈಜ್ಞಾನಿಕ ಮನೋಧರ್ಮದ ತಳಹದಿಯ ಮೇಲೆ ನಿಲ್ಲಬೇಕು. ವೈಜ್ಞಾನಿಕ ಮನೋಧರ್ಮ, ವಿಚಾರಗಳು ಪರ್ಯಗಳಲ್ಲಿ ಸೇರುತ್ತಿರುವ ಅಧ್ಯಾಪಕರೂ ವೈಜ್ಞಾನಿಕ ಮನೋಧರ್ಮವನ್ನು ಮೊದಲು ತಮ್ಮಲ್ಲಿ ರೂಢಿಸಿಕೊಳ್ಳುವುದರ ಜೊತೆಗೆ ವ್ಯಾಪಕವಾಗಿ ಪ್ರಜಾರ ಮಾಡಬೇಕು. ನಮ್ಮ ದೇಶ ನೂರಾರು ವರ್ಷಗಳಿಂದ ಎದುರಿಸುತ್ತಿರುವ ಜಟಿಲಾತಿಜಟಿಲವಾದ ಸಮಸ್ಯೆಗಳನ್ನೂ ಸಹ ವೈಜ್ಞಾನಿಕಮಾರ್ಗಗಳಿಂದ ಪರಿಹರಿಸಲು ಸಾಧ್ಯ. ನಮ್ಮ ಸಮಾಜ ಎದುರಿಸುತ್ತಿರುವ ಜಾತಿಯಂತಹ ಸಾಮಾಜಿಕ ಹಿಡುಗುಗಳ ಪರಿಹಾರವೂ ಸಹ ವಿಜ್ಞಾನ ಮತ್ತು ವೈಜ್ಞಾನಿಕ ಮನೋಭಾವಗಳಿಂದ ಸಾಧ್ಯ. ಆಗ ಮಾತ್ರ ಮಾನವೀಯ ಹೌಲ್ಯ ಹಾಗೂ ನೀತಿಯಾಧಾರಿತ ವಿಶ್ವಧರ್ಮ ರೂಪಿತವಾಗಬಲ್ಲದು. ಧರ್ಮ

ನೀತಿ ಸ್ವರೂಪವನ್ನು ಹೊಂದಿರುವಂತಹದು. ಈ ರೀತಿಯ ಧರ್ಮ ರಾಷ್ಟ್ರೀಯತೆಯ ಮೂಲವಾದ ಬೇಲಿಯನ್ನು ದಾಟಿ ಸಾಫ್ತೀಪಿತವಾಗಬೇಕಾದರೆ ವಿಶ್ವವಾಸ್ಯತೆಯನ್ನು ಹೊಂದಿರುವ ವಿಜ್ಞಾನದ ತತ್ವಗಳನ್ನು ಅನ್ವಯಿಸಿಕೊಳ್ಳುವುದರಿಂದ ಮಾತ್ರ ಸಾಧ್ಯವಾಗುತ್ತದೆ.

ವಿಜ್ಞಾನ ಮತ್ತದರ ಬಳಕೆ ಹಾಗೂ ವೈಜ್ಞಾನಿಕ ಮನೋಧರ್ಮವನ್ನು ಪಡೆದು ಕಾರ್ಯಪ್ರವೃತ್ತರಾದಾಗ ಮಾತ್ರ ಬಡತನ ನಿರೂಪಣೆಯನ್ನು ಮತ್ತು ಶೋಷಣೆಗಳ ನಾಶ ಸಾಧ್ಯ. ಅದು ಪ್ರಗತಿವಿರೋಧಿ ಸಿದ್ಧಾಂತಗಳನ್ನೂ ಸ್ವಾಹಿತಾಸ್ತಕೀಯನ್ನು ದೂರವಾಡಬಲ್ಲದು. ವಿಜ್ಞಾನಿಗಳಾದವರಿಗೆ ವಿಜ್ಞಾನ ಜೀವನೋಪಾಯಕ್ಕೆ ಮಾರ್ಗವಾಗಿರದೆ ಅದರಲ್ಲಿಯೇ ಜೀವಂತ ನಂಬಿಕೆ ಹೊಂದಬೇಕು. ಅಂತಹೀ ತರ್ಕಬದ್ಧವಾಗಿ, ಧ್ಯೇಯದಿಂದ ವರ್ತಿಸಬೇಕು. ಹಾಗಾದಾಗ ಮಾತ್ರ ಸಮಾಜದ ಸುಧಾರಣೆ ಸಾಧ್ಯ.

ಅಭ್ಯಾಸ

ಕೊಟ್ಟಿರುವ ಪ್ರಶ್ನೆಗಳಿಗೆ ಒಂದು-ಎರಡು ವಾಕ್ಯದಲ್ಲಿ ಉತ್ತರ ಬರೆಯಿರಿ.

೧. ವಿಜ್ಞಾನಿಗಳ ವೈರುಧ್ಯ ಭಾವನೆಯನ್ನು ವಿವರಿಸಿರಿ.
೨. ವೈಜ್ಞಾನಿಕ ಸಂಶೋಧನೆಗಳು ಯಾವಾಗ ಅರ್ಥರಹಿತವಾಗುತ್ತವೆ?
೩. ಲೇಖಕರ ಪ್ರಕಾರ ‘ವಿಶ್ವಧರ್ಮ’ ಯಾವಾಗ ರೂಪಿತವಾಗಬಲ್ಲದು?
೪. ಸಮಾಜಸುಧಾರಣೆ ಯಾವಾಗ ಸಾಧ್ಯವೆಂದು ಲೇಖಕರು ವಿವರಿಸಿದ್ದಾರೆ?

